



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

ಭಾಗ - ೧ Part - I	ಬೆಂಗಳೂರು, ಸೋಮವಾರ, ೨೭, ಮಾರ್ಚ್, ೨೦೨೩(ಚೈತ್ರ, ೦೬, ಶಕವರ್ಷ, ೧೯೪೫) BENGALURU, MONDAY, 27, MARCH, 2023(CHAITHRA, 06, SHAKAVARSHA, 1945)	ಸಂ. ೧೩೫ No. 135
---------------------	--	--------------------

ಕರ್ನಾಟಕ ಸರ್ಕಾರದ ನಡವಳಿಗಳು

ವಿಷಯ: ದಿನಾಂಕ:01-03-2023ರಂದು ರಾಜ್ಯ ಸರ್ಕಾರಿ ನೌಕರರು ಮುಷ್ಕರ ಮಾಡಿ ಗೈರುಹಾಜರಾದುದನ್ನು ನೌಕರರ ಹಕ್ಕಿನಲ್ಲಿರುವ ಅಧವಾ ಪಡೆಯಲು ಅರ್ಹರಿರುವ ರಜೆ ಎಂದು ಪರಿಗಣಿಸುವ ಬಗ್ಗೆ.

ಓದಲಾಗಿದೆ:

ಅಧ್ಯಕ್ಷರು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಬೆಂಗಳೂರು ಇವರ ಪತ್ರ ಸಂಖ್ಯೆ: ಜಿ.ಇ.ಎ/157/2023, ದಿನಾಂಕ: 01.03.2023.

ಪ್ರಸ್ತಾವನೆ:

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕರೆಯ ಮೇರೆಗೆ ದಿನಾಂಕ: 01.03.2023ರಂದು ನಡೆದ ಮುಷ್ಕರದಲ್ಲಿ ಭಾಗವಹಿಸಿದ ಕಾರಣದಿಂದಾಗಿ ಕಛೇರಿಗೆ ಗೈರು ಹಾಜರಾದ ನೌಕರರಿಗೆ ಅಂದಿನ ದಿನವನ್ನು ನೌಕರರ ಹಕ್ಕಿನಲ್ಲಿರುವ ಮತ್ತು ಪಡೆಯಲು ಅರ್ಹರಿರುವ ರಜೆ ಎಂದು ಪರಿಗಣಿಸಿ ಆದೇಶ ಹೊರಡಿಸಲು ಮೇಲೆ ಓದಲಾದ ಪತ್ರದನ್ವಯ ಅಧ್ಯಕ್ಷರು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಬೆಂಗಳೂರು ಇವರು ಸರ್ಕಾರವನ್ನು ಕೋರಿದ್ದು, ಈ ಕೋರಿಕೆಯನ್ನು ಪರಿಶೀಲಿಸಿ, ಸರ್ಕಾರವು ಈ ಕೆಳಕಂಡಂತೆ ಆದೇಶಿಸಿದೆ.

ಸರ್ಕಾರಿ ಆದೇಶ ಸಂಖ್ಯೆ: ಸಿಆಸುಇ 19 ಸೇನಿಸಿ 2023, ಬೆಂಗಳೂರು, ದಿನಾಂಕ: 27-03-2023

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕರೆಯ ಮೇರೆಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರು ದಿನಾಂಕ:01.03.2023ರಂದು ಮುಷ್ಕರ ಮಾಡಿ ಕಚೇರಿಗೆ ಗೈರು ಹಾಜರಾದುದನ್ನು, ಆ ದಿನಾಂಕದಂದು ನೌಕರರ ಹಕ್ಕಿನಲ್ಲಿರುವ ರಜೆ ಅಧವಾ ಪಡೆಯಲು ಅರ್ಹರಿರುವ ರಜೆ ಎಂದು ಪರಿಗಣಿಸಲು ಆದೇಶಿಸಿದೆ.

ಈ ಆದೇಶವನ್ನು, ಆರ್ಥಿಕ ಇಲಾಖೆಯ ದಿನಾಂಕ: 24.03.2023ರ ಟಿಪ್ಪಣಿ ಸಂಖ್ಯೆ: ಆಇ 240 ವೆಚ್ಚ-12/2023 ರಲ್ಲಿನ ಸಹಮತಿಯೊಂದಿಗೆ ಹೊರಡಿಸಲಾಗಿದೆ.

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ
ಮತ್ತು ಅವರ ಹೆಸರಿನಲ್ಲಿ

(ನಾಗರತ್ನ ವಿ. ಪಾಟೀಲ್)

ಸರ್ಕಾರದ ಅಧೀನ ಕಾರ್ಯದರ್ಶಿ,

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ,

(ಸೇವಾ ನಿಯಮಗಳು-2)

ಮುದ್ರಕರು ಹಾಗೂ ಪ್ರಕಾಶಕರು:- ಸಂಕಲನಾಧಿಕಾರಿಗಳು, ಕರ್ನಾಟಕ ರಾಜ್ಯಪತ್ರ, ಸರ್ಕಾರಿ ಕೇಂದ್ರ ಮುದ್ರಣಾಲಯ, ಬೆಂಗಳೂರು

(೧)

R.N.I. No. KARBIL/2001/47147 POSTAL REGN. No. RNP/KA/BGS/2202/2017-19
Licensed to post without prepayment WPP No. 297